

ಸೂಚನೆಗಳು

1. ಕವಿಪ್ರನಿನಿಯ ಜಾಲತಾಣ <https://kptcl.karnataka.gov.in>=>eprasarana ದಲ್ಲಿ ಮಾಹಿತಿಗಳನ್ನು ಇಂದೀಕರಿಸಲು ಸೂಚಿಸಿದೆ.
2. ಸಂಬಂಧಿಸಿದ ಸಂಬಳ ಬಟವಾಡೆ ಅಧಿಕಾರಿಗಳ ಹೆಸರು, ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಸರಿಯಾಗಿ ನಮೂದಿಸತಕ್ಕದ್ದು.
3. ಪ್ರತೀ ನೌಕರರ ಮೂಲ ವೇತನವನ್ನು ದಿನಾಂಕ: 31.03.2021 ರಂತೆ ನಮೂದಿಸಬೇಕು.
4. ಪ್ರತಿಯೊಬ್ಬ ನೌಕರನ ನೇಮಕಾತಿ ಪ್ರಾಧಿಕಾರವನ್ನು ಸ್ಪಷ್ಟವಾಗಿ ನಮೂದಿಸತಕ್ಕದ್ದು. ಉದಾಹರಣೆಗೆ,
ಅ. ಪವರ್‌ಮ್ಯಾನ್- ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಕಾರ್ಯ ಮತ್ತು ಪಾಲನಾ ವಿಭಾಗ, ಮವಿಸಕಂ, ಉಡುಪಿ.
ಆ. ಕಿರಿಯ ಸಹಾಯಕ- ಅಧೀಕ್ಷಕ ಇಂಜಿನಿಯರ್(ವಿ), ಕಾರ್ಯ ಮತ್ತು ಪಾಲನಾ ವೃತ್ತ, ಹುವಿಸಕಂ, ಬೆಳಗಾವಿ.
ಇ. ಕಿರಿಯ ಇಂಜಿನಿಯರ್(ವಿ)-ಅಧೀಕ್ಷಕ ಇಂಜಿನಿಯರ್(ವಿ), ಕಾರ್ಯ ಮತ್ತು ಪಾಲನಾ ವೃತ್ತ, ಗುವಿಸಕಂ, ರಾಯಚೂರು.
ಈ. ಕಾರ್ಯನಿರ್ವಾಹಕ ಇಂಜಿನಿಯರ್(ವಿ)- ನಿರ್ದೇಶಕರು(ಆಡಳಿತ ಮತ್ತು ಮಾ.ಸಂ), ಕವಿಪ್ರನಿನಿ, ಬೆಂಗಳೂರು.
5. ಪ್ರತಿಯೊಬ್ಬ ನೌಕರನ ಪ್ಯಾನ್ ಹಾಗೂ ಆಧಾರ್ ಸಂಖ್ಯೆಯನ್ನು ಪಡೆದು ನಮೂದಿಸಬೇಕು.
6. ಪ್ರತಿಯೊಬ್ಬ ನೌಕರನ ವರ್ಗ, ಜಾತಿ, ಉಪಜಾತಿ ಹಾಗೂ ಧರ್ಮದ ಮಾಹಿತಿಯನ್ನು ಸರಿಯಾಗಿ ನಮೂದಿಸಬೇಕು.
7. ನೌಕರರನ್ನು ಕಂಪನಿಗಳು ನೇಮಿಸಿದ್ದಲ್ಲಿ, ನೌಕರನು ಕವಿಪ್ರನಿನಿ, ಬೆವಿಕಂ, ಮವಿಸಕಂ, ಹುವಿಸಕಂ, ಗುವಿಸಕಂ ಅಥವಾ ಚಾವಿಸನಿನಿ ನೌಕರನೆಂದು ಸ್ಪಷ್ಟವಾಗಿ ನಮೂದಿಸಬೇಕು.
8. ನೌಕರನನ್ನು ನೇರ ನೇಮಕಾತಿ ಅಡಿಯಲ್ಲಿ ನೇಮಕ ಮಾಡಲಾಗಿದ್ದಲ್ಲಿ, ನೌಕರನನ್ನು ಹೈದರಾಬಾದ್ ಕರ್ನಾಟಕ ಮಿಸಲಾತಿಯಡಿಯಲ್ಲಿ ನೇಮಕ ಮಾಡಲಾಗಿದೆಯೇ ಎಂದು ನಮೂದಿಸತಕ್ಕದ್ದು.
9. ಎಲ್ಲಾ ನೌಕರರಿಗೆ ಸಂಬಂಧಿಸಿದಂತೆ, ನೌಕರರು ಹೈ-ಕ ಪ್ರದೇಶಕ್ಕೆ ಸೇರಿದವರಾಗಿದ್ದಾರೆಯೇ ಮತ್ತು ಸೇವಾ ದಾಖಲೆಯ ಪ್ರಕಾರ ಸ್ಥಳೀಯ ವ್ಯಕ್ತಿ ಎಂದು ಪ್ರಮಾಣೀಕರಿಸಲಾಗಿದೆಯೇ? ಅಥವಾ ಸಹಾಯಕ ಆಯುಕ್ತರಿಂದ ಅರ್ಹತಾ ಪ್ರಮಾಣ ಪತ್ರವನ್ನು ಪಡೆಯಲಾಗಿದೆಯೇ? ಎಂದು ಸ್ಪಷ್ಟವಾಗಿ ಸೂಚಿಸತಕ್ಕದ್ದು.
10. ಎಲ್ಲಾ ನೌಕರರ ವಿವರಗಳನ್ನು ನಮೂದಿಸಿ, ಪೂರ್ಣಗೊಳಿಸಿದ ನಂತರ ಸಂಬಂಧಿಸಿದ ವೇತನ ಬಟವಾಡೆ ಅಧಿಕಾರಿಯು ಈ ವಿವರಗಳನ್ನು ಮುದ್ರಿಸಿ ವೇತನ ವಿತರಣಾ ಕಛೇರಿಯಲ್ಲಿಯೇ ಉಳಿಸಿಕೊಳ್ಳತಕ್ಕದ್ದು.
11. ಒಂದು **Data entry completion report** ಅನ್ನು ದತ್ತಾಂಶದಲ್ಲ ಸೃಜಿಸಿ ಇದನ್ನು ಸಹ ಮುಂದಿನ ದಾಖಲೆಗಾಗಿ ಕಛೇರಿಯಲ್ಲಿಯೇ ಉಳಿಸಿಕೊಳ್ಳತಕ್ಕದ್ದು. ಮುಂದುವರೆದು, **Data entry completion report** ನ ಮೆದು ಪ್ರತಿಯನ್ನು manager.ar.kptcl@gmail.com ಗೆ ಕಳುಹಿಸತಕ್ಕದ್ದು.